

ಶ್ರೀಶ್ರೀಶಗುಣದರ್ಪಣಸ್ತೋತ್ರಮ್

ಓಂ || ಯಾ ಸುಗಂಧಾಸ್ಯನಾಸಾದಿನವದ್ವಾರಾಽಖಿಲೇನ ಯಾ |
ದುರಾಧರ್ಷಾ ಸರ್ವಸಸ್ಯೋದಯಾರ್ಥಂ ಯಾ ಕರೀಷಣೀ || ೧ ||

ಯಾ ನಿತ್ಯಪುಷ್ಪಾ ಸರ್ವಾಂಗೈಃ ಸೌಂದರ್ಯಾದಿಗುಣೈರಪಿ |
ಈಶ್ವರೀಂ ಸರ್ವಭೂತಾನಾಂ ತಾಮಿಹೋಪಹ್ವಯೇ ಶ್ರಿಯಂ || ೨ ||

ಮಾತರ್ಲಕ್ಷ್ಮಿ ನಮಸ್ತುಭ್ಯಂ ಮಾಧವಪ್ರಿಯಮಾನಿನಿ |
ಯುವಾಂ ವಿಶ್ವಸ್ಯ ಪಿತರಾವಿತರೇತರಯೋಗಿನೌ || ೩ ||

ಸಮನಾ ಕಿಲ ಮಾತಸ್ತ್ವಮಮುನಾ ತತಯೋಗಿನೀ |
ಮಮ ನಾಥೇನ ದೇವಶ್ಚ ವಿಮನಾಶ್ಚ ನ ಸ ತ್ವಯಿ || ೪ ||

ತ್ವಂ ವೇದಮಾನಿನೀ ವೇದವೇದ್ಯಃ ಕಿಲ ಸ ತೇ ಪ್ರಿಯಃ |
ತ್ವಂ ಮೂಲಪ್ರಕೃತಿದೇವೀ ಸ ಚಾದಿಪುರುಷಃ ಕಿಲ || ೫ ||

ಯಸ್ತ್ವಾಮುರಸಿ ಧತ್ತೇಽಂಬ ಕೌಸ್ತುಭದ್ಯುತಿಭಾಸಿತೇ |
ಸ ತ್ವಾಂ ನೈವಾಚ್ಯುತಃ ಸರ್ವಸ್ಯಾತ್ಯಯೇ ಸತ್ಯಪಿ ತ್ಯಜೇತ್ || ೬ ||

ದೇವಿ ತ್ವಂ ಲಲನಾರತ್ನಂ ದೇವೋಽಸೌ ಪುರುಷೋತ್ತಮಃ |
ಯುವಾಂ ಯುವಾನೌ ಸತತಂ ಯುವಯೋರ್ನ ವಯೋಽಧಿಕಃ || ೭ ||

ತ್ವಂ ಪದ್ಮಿನೀ ಪದ್ಮವಕ್ತ್ರಾ ಪದ್ಮಾಕ್ಷೀ ಪದ್ಮವಿಷ್ಣುರಾ |
ಪದ್ಮದ್ವಯಧರಾ ಪದ್ಮಕೋಶೋದ್ಯತ್ಸ್ತನಶೋಭನಾ || ೮ ||

ಪದ್ಮಹಸ್ತಾ ಪದ್ಮಪಾದಾ ಪದ್ಮನಾಭಮನಃಪ್ರಿಯಾ |
ಪದ್ಮೋದ್ಭವಸ್ಯ ಜನನೀ ಪದ್ಮಾ ಚ ವರವರ್ಣಿನೀ || ೯ ||

ಅಂಬಾಂ ಪೀತಾಂಬರಶ್ರೋಣೀಂ ಲಂಬಾಲಕಲಸನ್ಮುಖೀಮ್ |
ಬಿಂಬಾಧರೋಷ್ಣೀಂ ಕಸ್ತೂರಿಜಂಬಾಲತಿಲಕಾಂ ಭಜೇ || ೧೦ ||

ಶ್ರೀಶ್ರೀಶಗುಣದರ್ಪಣಸ್ತೋತ್ರಮ್

ರತ್ನೋದ್ಧೀಪ್ತಸುಮಾಂಗಲ್ಯಸೂತ್ರಾವೃತಶಿರೋಧರಾಮ್ |
ಕುಂಡಲಪ್ರಭಯೋದ್ಧಂಡಗಂಡಮಂಡಲಮಂಡಿತಾಮ್ || ೧೧ ||

ಕುಚಕಂಚುಕಸಂಚಾರಿಹಾರನಿಷ್ಕಮನೋಹರಾಮ್ |
ಕಾಂಚೀಕಿಂಕಿಣಿಮಂಜೀರಕಂಕಣಾದ್ಯೈರಲಂಕೃತಾಮ್ || ೧೨ ||

ಸುವರ್ಣಮಂಟಪೇ ರತ್ನಚಿತ್ರಸಿಂಹಾಸನೋತ್ತಮೇ |
ನಮಾಮಿ ಹರಿಣಾ ಸಾಕಮಿಂದಿರಾಂ ಕೃತಮಂದಿರಾಮ್ || ೧೩ ||

ಬ್ರಹ್ಮಾದ್ಯಾ ವಿಬುಧಶ್ರೇಷ್ಠಾ ಬ್ರಹ್ಮಾಣ್ಯಾದ್ಯಾಃ ಸುರಾಂಗನಾಃ |
ಯಾಂ ಪೂಜಯಂತೇ ಸೇವಂತೇ ಸಾ ಮಾಂ ಪಾತು ರಮಾ ಸದಾ || ೧೪ ||

ಸರ್ವಾಲಂಕಾರಭರಿತೌ ಸರ್ವಜ್ಞೌ ಸರ್ವಸದ್ಗುಣೌ |
ಶರ್ವಾದಿಸರ್ವಭಕ್ತೌಘಸರ್ವಸರ್ವಸ್ವದಾಯಕೌ || ೧೫ ||

ಸುಮುಖೌ ಸುಂದರತರೌ ಸುನಾಸೌ ಸುಖಚಿತ್ತನೂ |
ಸುರಾರಾಧಿತಪಾದಾಬ್ಜೌ ರಮಾನಾರಾಯಣೌ ಸ್ತುಮಃ || ೧೬ ||

ಚತುಷ್ಟಪದಾರ್ಥಾ ಯಾ ದೇವೀ ಚತುರಾಸ್ಯಾದಿಭಿಃ ಸ್ತುತಾ |
ಚತುರ್ವೇದೋದಿತಗುಣಾ ಚತುರ್ಮೂರ್ತೇರ್ಹರೇಃ ಪ್ರಿಯಾ || ೧೭ ||

ಘೃತಪ್ರತೀಕಾಂ ತಾಂ ನಿತ್ಯಂ ಘೃತಪೂರ್ಣಾನ್ನದಾಯಿನೀಮ್ |
ಯಥೇಷ್ಟವಿತ್ತದಾತ್ರಿಣಂ ಚ ನತೋಽಸ್ಮ್ಯಭಯದಾಂ ಶ್ರಿಯಮ್ || ೧೮ ||

ವಾದಿರಾಜೇನ ರಚಿತಂ ಶ್ರೀಶ್ರೀಶಗುಣದರ್ಪಣಮ್ |
ಇಮಂ ಸ್ತವಂ ಪಠನ್ಮರ್ತ್ಯಃ ಶ್ರೀಮಾನ್ ಸ್ಯಾನ್ನಾತ್ರ ಸಂಶಯಃ || ೧೯ ||

|| ಇತಿ ಶ್ರೀಮದ್ವಾದಿರಾಜಪೂಜ್ಯಚರಣವಿರಚಿತಂ ಶ್ರೀಶ್ರೀಶಗುಣದರ್ಪಣಸ್ತೋತ್ರಂ
ಸಂಪೂರ್ಣಮ್ ||